

# ಕಾಡುನ ಬಿಲ್ಲು

## A ಮೋಡಿನ ಗಣತ

1) IF  $7 - 1 = 10$   
 $8 - 2 = 10$   
 $5 + 4 = 8$   
 $3 + 6 = 8$


THEN  $6 + 9 = ?$

2) IF  $10 \times 2 = 6$   
 $3 \times 5 = 4$   
 $7 \times 3 = 5$   
 $8 \times 2 = 5$

THEN  $1 \times 5 = ?$

## D ಗುಂಪಿಗೆ ಸೇರಿದ್ದನ್ನು ಹೊರಗೆ ಹಾಕಿ


ಕೆಲಗಿನ ಸಿಹದ ಚಿಕ್ಕಗಳಲ್ಲಿ ಒಂದು ಸಿಹ ಮಾತ್ರ ಬೇರೆ ತರದ್ದಾಗಿದೆ.  
ಅದು ಯಾವುದು ಗುರುತಿಸಬ್ಲೀರೂ..?



## B

## ಬಿಟ್ಟು ಹೋಗಿರುವ ಅಂಕ ಯಾವುದು?

ಕೆಲಗಿನ ತ್ರಿಕೋಣಗಳಲ್ಲಿ ಕೆಲವು ಸಂಖ್ಯೆಗಳನ್ನು ಬರೆಯಲಾಗಿದೆ. ಕೊನೆಯು ತ್ರಿಕೋಣದಲ್ಲಿ ಒಂದು ಅಂಕ ಬಿಟ್ಟು ಹೋಗಿದೆ. ಅದು ಯಾವುದು?



## C

## ಬುದ್ಧಿ ಗೆ ಗುದು



ಈ ವ್ಯಕ್ತಿ ನಿನಾ ಬಗೆದು ಇತ್ತಿ, ಮಾಡಿದ ತಟ್ಟೆ ಅನ್ನೇ ಹಾಕಿ ಕೊಳ್ಳುವುದು. ವಾರದ ಎಲ್ಲ ಏಳು ದಿನಗಳೂ ಬೇರೆ ಬೇರೆ ತಟ್ಟೆಗಳೇ ಬೇಕು ಈತನಿಗೆ. ಪ್ರತೀ ಸೋಮವಾರ ಅವನು ಕೊಳೆಯಾದ ತಟ್ಟೆಗಳನ್ನು ಲಾಂಡಿಗೆ ಕೊಡುತ್ತಾನೆ ಹಾಗೇ ಲಾಂಡ್ರಿಯಲ್ಲಿ ಹಿಂದಿನ ವಾರ ಕ್ಕೆ ಇನ್ ಮಾಡಲು ಕೊಟ್ಟ ತಟ್ಟೆಗಳನ್ನು ವಾಪಸ್ ಪಡೆದು ತರುತ್ತಾನೆ. ಪ್ರಸನ್ನಾವರ್ತನೆ ಮಾಡದೇ ಪ್ರತೀ ದಿನ ಈತ ಬೇರೆ ಬೇರೆ ತಟ್ಟೆ ಹಾಕಿಕೊಳ್ಳಬೇಕಾದರೆ ಈತನ ಬಳಿ ಕೆನಿಷ್ಟೆ ಎಷ್ಟು ತಟ್ಟೆ ಇರಬೇಕು..?

## ಉತ್ತರಗಳು

.ಇ.) 4 ಇಂ. ಇಂ.

ಸ್ವಾಂತರಣೆ ಮಾಡಿದ ತಟ್ಟೆಗಳನ್ನು ಬೇರೆ ಬೇರೆ ತಟ್ಟೆಗಳಾಗಿ ಬಿಟ್ಟು ಮಾಡಿದ್ದಾರೆ. ಈತನಿಗೆ ತಿಳಿದು ಬಿಟ್ಟು ಮಾಡಿದ್ದ ತಟ್ಟೆಗಳನ್ನು ಬಿಟ್ಟು ಮಾಡಿದ್ದಾರೆ. ಈತನಿಗೆ ತಟ್ಟೆಗಳನ್ನು ಬಿಟ್ಟು ಮಾಡಿದ್ದಾರೆ. ಈತನಿಗೆ ತಟ್ಟೆಗಳನ್ನು ಬಿಟ್ಟು ಮಾಡಿದ್ದಾರೆ.

53, 47, 43, 41.....

ಒಂದು ತಟ್ಟೆ ಬಿಟ್ಟು ಮಾಡಿದ್ದಾರೆ. ಈತನಿಗೆ ತಟ್ಟೆಗಳನ್ನು ಬಿಟ್ಟು ಮಾಡಿದ್ದಾರೆ. ಈತನಿಗೆ ತಟ್ಟೆಗಳನ್ನು ಬಿಟ್ಟು ಮಾಡಿದ್ದಾರೆ.

(ತ) 1. 2. 3. 4. 5. 6. 7. 8. 9. 10. 11. 12. 13. 14. 15. 16. 17. 18. 19. 20. 21. 22. 23. 24. 25. 26. 27. 28. 29. 30. 31. 32. 33. 34. 35. 36. 37. 38. 39. 40. 41. 42. 43. 44. 45. 46. 47. 48. 49. 50. 51. 52. 53. 54. 55. 56. 57. 58. 59. 60. 61. 62. 63. 64. 65. 66. 67. 68. 69. 70. 71. 72. 73. 74. 75. 76. 77. 78. 79. 80. 81. 82. 83. 84. 85. 86. 87. 88. 89. 90. 91. 92. 93. 94. 95. 96. 97. 98. 99. 100. 101. 102. 103. 104. 105. 106. 107. 108. 109. 110. 111. 112. 113. 114. 115. 116. 117. 118. 119. 120. 121. 122. 123. 124. 125. 126. 127. 128. 129. 130. 131. 132. 133. 134. 135. 136. 137. 138. 139. 140. 141. 142. 143. 144. 145. 146. 147. 148. 149. 150. 151. 152. 153. 154. 155. 156. 157. 158. 159. 160. 161. 162. 163. 164. 165. 166. 167. 168. 169. 170. 171. 172. 173. 174. 175. 176. 177. 178. 179. 180. 181. 182. 183. 184. 185. 186. 187. 188. 189. 190. 191. 192. 193. 194. 195. 196. 197. 198. 199. 200. 201. 202. 203. 204. 205. 206. 207. 208. 209. 210. 211. 212. 213. 214. 215. 216. 217. 218. 219. 220. 221. 222. 223. 224. 225. 226. 227. 228. 229. 230. 231. 232. 233. 234. 235. 236. 237. 238. 239. 240. 241. 242. 243. 244. 245. 246. 247. 248. 249. 250. 251. 252. 253. 254. 255. 256. 257. 258. 259. 260. 261. 262. 263. 264. 265. 266. 267. 268. 269. 270. 271. 272. 273. 274. 275. 276. 277. 278. 279. 280. 281. 282. 283. 284. 285. 286. 287. 288. 289. 290. 291. 292. 293. 294. 295. 296. 297. 298. 299. 300. 301. 302. 303. 304. 305. 306. 307. 308. 309. 310. 311. 312. 313. 314. 315. 316. 317. 318. 319. 320. 321. 322. 323. 324. 325. 326. 327. 328. 329. 330. 331. 332. 333. 334. 335. 336. 337. 338. 339. 340. 341. 342. 343. 344. 345. 346. 347. 348. 349. 350. 351. 352. 353. 354. 355. 356. 357. 358. 359. 360. 361. 362. 363. 364. 365. 366. 367. 368. 369. 370. 371. 372. 373. 374. 375. 376. 377. 378. 379. 380. 381. 382. 383. 384. 385. 386. 387. 388. 389. 390. 391. 392. 393. 394. 395. 396. 397. 398. 399. 400. 401. 402. 403. 404. 405. 406. 407. 408. 409. 410. 411. 412. 413. 414. 415. 416. 417. 418. 419. 420. 421. 422. 423. 424. 425. 426. 427. 428. 429. 430. 431. 432. 433. 434. 435. 436. 437. 438. 439. 440. 441. 442. 443. 444. 445. 446. 447. 448. 449. 450. 451. 452. 453. 454. 455. 456. 457. 458. 459. 460. 461. 462. 463. 464. 465. 466. 467. 468. 469. 470. 471. 472. 473. 474. 475. 476. 477. 478. 479. 480. 481. 482. 483. 484. 485. 486. 487. 488. 489. 490. 491. 492. 493. 494. 495. 496. 497. 498. 499. 500. 501. 502. 503. 504. 505. 506. 507. 508. 509. 510. 511. 512. 513. 514. 515. 516. 517. 518. 519. 520. 521. 522. 523. 524. 525. 526. 527. 528. 529. 530. 531. 532. 533. 534. 535. 536. 537. 538. 539. 540. 541. 542. 543. 544. 545. 546. 547. 548. 549. 550. 551. 552. 553. 554. 555. 556. 557. 558. 559. 559. 560. 561. 562. 563. 564. 565. 566. 567. 568. 569. 569. 570. 571. 572. 573. 574. 575. 576. 577. 578. 579. 579. 580. 581. 582. 583. 584. 585. 586. 587. 588. 589. 589. 590. 591. 592. 593. 594. 595. 596. 597. 598. 599. 599. 600. 601. 602. 603. 604. 605. 606. 607. 608. 609. 609. 610. 611. 612. 613. 614. 615. 616. 617. 617. 618. 619. 619. 620. 621. 622. 623. 624. 625. 626. 627. 627. 628. 629. 629. 630. 631. 632. 633. 634. 635. 636. 636. 637. 638. 638. 639. 639. 640. 640. 641. 641. 642. 642. 643. 643. 644. 644. 645. 645. 646. 646. 647. 647. 648. 648. 649. 649. 650. 650. 651. 651. 652. 652. 653. 653. 654. 654. 655. 655. 656. 656. 657. 657. 658. 658. 659. 659. 660. 660. 661. 661. 662. 662. 663. 663. 664. 664. 665. 665. 666. 666. 667. 667. 668. 668. 669. 669. 670. 670. 671. 671. 672. 672. 673. 673. 674. 674. 675. 675. 676. 676. 677. 677. 678. 678. 679. 679. 680. 680. 681. 681. 682. 682. 683. 683. 684. 684. 685. 685. 686. 686. 687. 687. 688. 688. 689. 689. 690. 690. 691. 691. 692. 692. 693. 693. 694. 694. 695. 695. 696. 696. 697. 697. 698. 698. 699. 699. 700. 700. 701. 701. 702. 702. 703. 703. 704. 704. 705. 705. 706. 706. 707. 707. 708. 708. 709. 709. 710. 710. 711. 711. 712. 712. 713. 713. 714. 714. 715. 715. 716. 716. 717. 717. 718. 718. 719. 719. 720. 720. 721. 721. 722. 722. 723. 723. 724. 724. 725. 725. 726. 726. 727. 727. 728. 728. 729. 729. 730. 730. 731. 731. 732. 732. 733. 733. 734. 734. 735. 735. 736. 736. 737. 737. 738. 738. 739. 739. 740. 740. 741. 741. 742. 742. 743. 743. 744. 744. 745. 745. 746. 746. 747. 747. 748. 748. 749. 749. 750. 750. 751. 751. 752. 752. 753. 753. 754. 754. 755. 755. 756. 756. 757. 757. 758. 758. 759. 759. 760. 760. 761. 761. 762. 762. 763. 763. 764. 764. 765. 765. 766. 766. 767. 767. 768. 768. 769. 769. 770. 770. 771. 771. 772. 772. 773. 773. 774. 774. 775. 775. 776. 776. 777. 777. 778. 778. 779. 779. 780. 780. 781. 781. 782. 782. 783. 783. 784. 784. 785. 785. 786. 786. 787. 787. 788. 788. 789. 789. 790. 790. 791. 791. 792. 792. 793. 793. 794. 794. 795. 795. 796. 796. 797. 797. 798. 798. 799. 799. 800. 800. 801. 801. 802. 802. 803. 803. 804. 804. 805. 805. 806. 806. 807. 807. 808. 808. 809. 809. 810. 810. 811. 811. 812. 812. 813. 813. 814. 814. 815. 815. 816. 816. 817. 817. 818. 818. 819. 819. 820. 820. 821. 821. 822. 822. 823. 823. 824. 824. 825. 825. 826. 826. 827. 827. 828. 828. 829. 829. 830. 830. 831. 831. 832. 832. 833. 833. 834. 834. 835. 835. 836. 836. 837. 837. 838. 838. 839. 839. 840. 840. 841. 841. 842. 842. 843. 843. 844. 844. 845. 845. 846. 846. 847. 847. 848. 848. 849. 849. 850. 850. 851. 851. 852. 852. 853. 853. 854. 854. 855. 855. 856. 856. 857. 857. 858. 858. 859. 859. 860. 860. 861. 861. 862. 862. 863. 863. 864. 864. 865. 865. 866. 866. 867. 867. 868. 868. 869. 869. 870. 870. 871. 871. 872. 872. 873. 873. 874. 874. 875. 875. 876. 876. 877. 877. 878. 878. 879. 879. 880. 880. 881. 881. 882. 882. 883. 883. 884. 884. 885. 885. 886. 886. 887. 887. 888. 888. 889. 889. 890. 890. 891. 891. 892. 892. 893. 893. 894. 894. 895. 895. 896. 896. 897. 897. 898. 898. 899. 899. 900. 900. 901. 901. 902. 902. 903. 903. 904. 904. 905. 905. 906. 906. 907. 907. 908. 908. 909. 909. 910. 910. 911. 911. 912. 912. 913. 913. 914. 914. 915. 915. 916. 916. 917. 917. 918. 918. 919. 919. 920. 920. 921. 921. 922. 922. 923. 923. 924. 924. 925. 925. 926. 926. 927. 927. 928. 928. 929. 929. 930. 930. 931. 931. 932. 932. 933. 933. 934. 934. 935. 935. 936. 936. 937. 937. 938. 938. 939. 939. 940. 940. 941. 941. 942. 942. 943. 943. 944. 944. 945. 945. 946. 946. 947. 947. 948. 948. 949. 949. 950. 950. 951. 951. 952. 952. 953. 953. 954. 954. 955. 955. 956. 956. 957. 957. 958. 958. 959. 959. 960. 960. 961. 961. 962. 962. 963. 963. 964. 964. 965. 965. 966. 966. 967. 967. 968. 968. 969. 969. 970. 970. 971. 971. 972. 972. 973. 973. 974. 974. 975. 975. 976. 976. 977. 977. 978. 978. 979. 979. 980. 980. 981. 981. 982. 982. 983. 983. 984. 984. 985. 985. 986. 986. 987. 987. 988. 988. 989. 989. 990. 990. 991. 991. 992. 992. 993. 993. 994. 994. 995. 995. 996. 996. 997. 997. 998. 998. 999. 999. 1000. 1000. 1001. 1001. 1002. 1002. 1003. 1003. 1004. 1004. 1005. 1005. 1006. 1006. 1007. 1007. 1008. 1008. 1009. 1009. 1010. 1010. 1011. 1011. 1012. 1012. 1013. 1013. 1014. 1014. 1015. 1015. 1016. 1016. 1017. 1017. 1018. 1018. 1019. 1019. 1020. 1020. 1021. 1021. 1022. 1022. 1023. 1023. 1024. 1024. 1025. 1025. 1026. 1026. 1027. 1027. 1028. 1028. 1029. 1029. 1030. 1030. 1031. 1031. 1032. 1032. 1033. 1033. 1034. 1034. 1035. 1035. 1036. 1036. 1037. 1037. 1038. 1038. 1039. 1039. 1040. 1040. 1041. 1041. 1042. 1042. 1043. 1043. 1044. 1044. 1045. 1045. 1046. 1046. 1047. 1047. 1048. 1048. 1049. 1049. 1050. 1050. 1051. 1051. 1052. 1052. 1053. 1053. 1054. 1054. 1055. 1055. 1056. 1056. 1057. 1057. 1058. 1058. 1059. 1059. 1060. 1060. 1061. 1061. 1062. 1062. 1063. 1063. 1064. 1064. 1065. 1065. 1066. 1066. 1067. 1067. 1068. 1068. 1069. 1069. 1070. 1070. 1071. 1071. 1072. 1072. 1073. 1073. 1074. 1074. 1075. 1075. 1076. 1076. 1077. 1077. 1078. 1078. 1079. 1079. 1080. 1080. 1081. 1081. 1082. 1082. 1083. 1083. 1084. 1084. 1085. 1085. 1086. 1086. 1087. 1087. 1088. 1088. 1089. 1089. 1090. 1090. 1091. 1091. 1092. 1092. 1093. 1093. 1094. 1094. 1095. 1095. 1096. 1096. 1097. 1097. 1098. 1098. 1099. 1099. 1100. 1100. 1101. 1101. 1102. 1102. 1103. 1103. 1104. 1104. 1105. 1105. 1106. 1106. 1107. 1107. 1108. 1108. 1109. 1109. 1110. 1110. 1111. 1111. 1112. 1112. 1113. 1113. 1114. 1114. 1115. 1115. 1116. 1116. 1117. 1117. 1118. 1118. 1119. 1119. 1120. 1120. 1121. 1121. 1122. 1122. 1123. 1123. 1124. 1124. 1125. 1125. 1126. 1126. 1127. 1127. 1128. 1128. 1129. 1129. 1130. 1130. 1131. 1131. 1132. 1132. 1133. 1133. 1134. 1134. 1135. 1135. 1136. 1136. 1137. 1137. 1138. 1138. 1139. 1139. 1140. 1140. 1141. 1141. 1142. 1142. 1143. 1143. 1144. 1144. 1145. 1145. 1146. 1146. 1147. 1147. 1148. 1148. 1149. 1149. 1150. 1150. 1151. 1151. 1152. 1152. 1153. 1153. 1154. 1154. 1155. 1155. 1156. 1156. 1157. 1157. 1158. 1158. 1159. 1159. 1160. 1160. 1161. 1161. 1162. 1162. 1163. 1163. 1164. 1164. 1165. 1165. 1166. 1166. 1167. 1167. 1168. 1168. 1169. 1169. 1170. 1170. 1171. 1171. 1172. 1172. 1173. 1173. 1174. 1174. 1175. 1175. 1176. 1176. 1177. 1177. 1178. 1178. 1179. 1179. 1180. 1180. 1181. 1181. 1182. 1182. 1183. 1183. 1184. 1184. 1185. 1185. 1186. 1186. 1187. 1187. 1188. 1188. 1189. 1189. 1190. 1190. 1191. 1191. 1192. 1192. 1193. 1193. 1194. 1194. 1195. 1195. 1196. 1196. 1197. 1197. 1198. 1198. 1199. 1199. 1200. 1200. 1201. 1201. 1202. 1202. 1203. 1203. 1204. 1204. 1205. 1205. 1206. 1206. 1207. 1207. 1208. 1208. 1209. 1209. 1210. 1210. 1211. 1211. 1212. 1212. 1213. 1213. 1214. 1214. 1215. 1215. 1216. 1216. 1217. 1217. 1218. 1218. 1219. 1219. 1220. 1220. 1221. 1221. 1222. 1222. 1223. 1223. 1224. 1224. 1225. 1225. 1226. 1226. 1227. 1227. 1228. 1228. 1229. 1229. 1230. 1230. 1231. 1231. 1232. 1232. 1233. 1233. 1234. 1234. 1235. 1235. 1236. 1236. 1237. 1237. 1